



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಬುಧವಾರ, ೦೭, ಜುಲೈ, ೨೦೨೧(ಆಷಾಢ, ೧೬, ಶಕವರ್ಷ, ೧೯೪೩) BENGALURU, WEDNESDAY, 07, JULY, 2021 (ASHADHA, 16, SHAKAVARSHA, 1943)	ನಂ. ೬೮೬ No. 686
------------------------	---	--------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 252 ಸೇನೆನಿ 2020(ಭಾ-1)

ಕರ್ನಾಟಕ ಸರ್ಕಾರದ ಸಚಿವಾಲಯ,  
ವಿಧಾನ ಸೌಧ,  
ಬೆಂಗಳೂರು, ದಿನಾಂಕ: 07.07.2021

## ಅಧಿಸೂಚನೆ

ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 2(ಎ) ಉಪ ಪ್ರಕರಣವನ್ನು ಪ್ರಕರಣ 8ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ: 16.06.2021ರ ರಾಜ್ಯ ಪತ್ರದ ವಿಶೇಷ ಸಂಚಿಕೆಯ ಭಾಗ IV-ಎ(ನಂ-604)ರಲ್ಲಿ ಅಧಿಸೂಚನೆ ಸಂಖ್ಯೆ: ಸಿಆಸುಇ 252 ಸೇನೆನಿ 2020(ಭಾ-1) ದಿನಾಂಕ: 16.06.2021ರಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗಬಹುದಾದಂತಹ ವ್ಯಕ್ತಿಗಳಿಂದ ಅಧಿಕೃತ ರಾಜ್ಯಪತ್ರದಲ್ಲಿ ಆ ಕರಡು ನಿಯಮಗಳು ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿರುವುದರಿಂದ.

ಸದರಿ ರಾಜ್ಯಪತ್ರವನ್ನು ದಿನಾಂಕ: 16ನೇ ಜೂನ್ 2021ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿರುವುದರಿಂದ.

ಮತ್ತು ಸದರಿ ಕರಡಿನ ಬಗ್ಗೆ ಯಾವುದೇ ಆಕ್ಷೇಪಣೆ/ ಸಲಹೆಯು ರಾಜ್ಯ ಸರ್ಕಾರದಲ್ಲಿ ಸ್ವೀಕೃತವಾಗಿಲ್ಲದಿರುವುದರಿಂದ;

ಈಗ ಆದ್ದರಿಂದ, ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ನಿಯಮಗಳನ್ನು ರಚಿಸುತ್ತದೆ, ಎಂದರೆ:-

## ನಿಯಮಗಳು

1. ಹೆಸರು ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು, 2021 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ನಿಯಮ 9ಕ್ಕೆ ತಿದ್ದುಪಡಿ.- ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ನಿಯಮ 9ರ ಉಪ ನಿಯಮ (1ಎಎ)ರಲ್ಲಿ,

(i) "ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) (ಐವತ್ತೇಳನೇ ತಿದ್ದುಪಡಿ) ನಿಯಮಗಳು, 2000 ಪ್ರಾರಂಭವಾದ ದಿನಾಂಕದಿಂದ ಇಪ್ಪತ್ತು ವರ್ಷಗಳ ಅವಧಿಯವರೆಗೆ", ಎಂಬ ಪದಗಳು, ಸಂಖ್ಯೆಗಳು ಹಾಗೂ ಅವರಣದ ಬದಲಾಗಿ "ದಿನಾಂಕ: 23.11.2020ರಿಂದ ಜಾರಿಗೆ ಬರುವಂತೆ ಇಪ್ಪತ್ತೈದು ವರ್ಷಗಳ ಅವಧಿಯವರೆಗೆ", ಎಂಬ ಪದಗಳು, ಸಂಖ್ಯೆಗಳು ಹಾಗೂ ಅವರಣಗಳನ್ನು ಪ್ರತಿಸ್ಥಾಪಿಸತಕ್ಕದ್ದು; ಮತ್ತು

(ii) ಮೂರನೇ ಪರಂತುಕದ ನಂತರ, ವಿವರಣೆಯ ಮೊದಲು ಕೆಳಕಂಡ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ :-

"ಮತ್ತೂ ಪರಂತು, ಯೋಜನಾ ನಿರಾಶ್ರಿತ ವ್ಯಕ್ತಿಗಳ ಕುಟುಂಬದ ಸದಸ್ಯರುಗಳಿಗಾಗಿ ಮೀಸಲಿರಿಸಿದ ಐದು ಶೇಕಡಾವಾರು ಸಂಖ್ಯೆಗೆ ಸೂಕ್ತ ಅಭ್ಯರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಾಗದಿದ್ದಲ್ಲಿ, ಅಂಥ ರಿಕ್ತ ಸ್ಥಾನಗಳನ್ನು ಅದೇ ಪ್ರವರ್ಗಕ್ಕೆ ಸೇರಿದ ಇತರ ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡತಕ್ಕದ್ದು."

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ

(ಹೇಮಲತ. ಜಿ)

ಸರ್ಕಾರದ ಅಧೀನ ಕಾರ್ಯದರ್ಶಿ(ಪ್ರ),  
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ,  
(ಸೇವಾ ನಿಯಮಗಳು-1).

## **GOVERNMENT OF KARNATAKA**

No. DPAR 252 SRR 2020 (P-1)

Karnataka Government Secretariat,  
Vidhana Soudha,  
Bangalore, Dated: 07.07.2021.

### **NOTIFICATION**

Whereas, the draft of the following Rules Karnataka Civil Services (General Recruitment) (Amendment) Rules, 2021, was published as required by clause (a) of sub-section (2) of section 3 read with section 8 of the Karnataka State Civil Services Act, 1978 (Karnataka Act 14 of 1990), in Notification No. DPAR 252 SRR 2020(P-1), dated 16.06.2021 in Part IV-A (No.604) of the Karnataka Gazette Extra-ordinary dated 16<sup>th</sup> June 2021 inviting objections and suggestions from all persons likely to be affected thereby within fifteen days from the date of publication of the draft in the Official Gazette.

Whereas, the said Gazette was made available to the public on 16<sup>th</sup> June 2021.

And whereas, no objections and suggestions have been received in this behalf by the State Government.

Now, therefore, in exercise of the powers conferred by sub-section (1) of section 3 read with section 8 of the Karnataka State Civil Services Act, 1978 (Karnataka Act 14 of 1990), the Government of Karnataka hereby makes the following rules, namely;

## RULES

**1. Title and Commencement.-** (1) These rules may be called The Karnataka Civil Services (General Recruitment) (Amendment) Rules, 2021.

(2) They shall come into force from the date of their publication in the Official Gazette.

**2. Amendment of Rule 9.-** In the Karnataka Civil Services (General Recruitment) Rules, 1977, in rule 9, in sub-rule (1AA),-

(i) for the words, figures and brackets “for a period of twenty years from the date of commencement of the Karnataka Civil Services (General Recruitment) (Fifty Seventh Amendment) Rules, 2000”, the words, figures and brackets “for a period of twenty five years with effect from 23.11.2020”, shall be substituted; and

(ii) after the third proviso, before the explanation, the following proviso shall be inserted, namely :-

“Provided also that, if sufficient numbers of members of the family of a project displaced person are not available to the extent of five percent, the unfilled vacancies shall be filled by other eligible candidates belonging to the same category.”

By Order and in the name of the  
Governor of Karnataka

(Hemalatha G)  
Under Secretary to Government(I/c),  
Department of Personnel & Administrative Reforms  
(Service Rules-1)